

3 FGP.

14/6/22

SHARE YOUR EXPERIENCE

ನಿಮ್ಮ ಅನುಭವಗಳನ್ನು ಹಂಚಿಕೊಳ್ಳಿ

OFFICE USE

IP No.:

OP No.:



SRI DHARMASTHALA MANJUNATHESHWARA HOSPITAL, UJIRE

ಒಳರೋಗಿ ಅನಿಸಿಕೆ ಪತ್ರ / IN PATIENT FEED BACK FORM

ರೋಗಿಯ ಹೆಸರು ಮತ್ತು ವಿಳಾಸ : Patient Name and Address : 5000/9, Swargya house, Avada

ದೂರವಾಣಿ ಸಂಖ್ಯೆ/Phone Number : ದಾಖಲಾದ ದಿನಾಂಕ/Admission Date 8/6/22

ಎಸ್.ಡಿ.ಎಂ. ಆಸ್ಪತ್ರೆಯನ್ನು ಆಯ್ಕೆ ಮಾಡಿರುವುದಕ್ಕಾಗಿ ನಾವು ನಿಮಗೆ ಧನ್ಯವಾದ ಸಲ್ಲಿಸುತ್ತೇವೆ ನಿಮ್ಮ ಆರೋಚನೆ/ಅಭಿಪ್ರಾಯಗಳು ನಮಗೆ ಉತ್ಕೃಷ್ಟ ಆರೋಗ್ಯ ಸೇವೆ ನೀಡಲು ಸಹಾಯವಾಗುತ್ತದೆ.

We thank you for choosing SDM Hospital, Your thoughts & comments are important to us to provide excellence in health care

ವೈದ್ಯರ ಸೇವೆಯ ಬಗ್ಗೆ Consultation Doctors Service ಅತ್ಯುತ್ತಮ Excellent [checked] ಉತ್ತಮ Good [] ತೃಪ್ತಿಕರ Satisfied [] ಕನಿಷ್ಠ Poor []

Please describe/ವಿವರಣೆ: ಎಲ್ಲ ವೈದ್ಯರ ಸೇವೆಯು ಉತ್ತಮವಾಗಿದೆ

ರೋಗಕ್ಕೆ ಕೊಟ್ಟ ಚಿಕಿತ್ಸೆಯಿಂದ ಅನುಕೂಲ Relief from the treatment given to the disease ಅತ್ಯುತ್ತಮ Excellent [checked] ಉತ್ತಮ Good [] ತೃಪ್ತಿಕರ Satisfied [] ಕನಿಷ್ಠ Poor []

Please describe/ವಿವರಣೆ: ರೋಗದಿಂದ ಚಿಕಿತ್ಸೆ ಚೆನ್ನಾಗಿ ಸುಧಿಸುತ್ತಾರೆ.

ತುರ್ತು/ಅಪಘಾತ Emergency/Casualty ಅತ್ಯುತ್ತಮ Excellent [checked] ಉತ್ತಮ Good [] ತೃಪ್ತಿಕರ Satisfied [] ಕನಿಷ್ಠ Poor []

Please describe/ವಿವರಣೆ: ಚಿಕಿತ್ಸೆ ರೋಗಿ ಗಳಿಗೆ ಸುಧಿಸುತ್ತಾರೆ.

ದಾದಿಯರ ಸೇವೆಯ ಬಗ್ಗೆ Nursing Care Service ಅತ್ಯುತ್ತಮ Excellent [checked] ಉತ್ತಮ Good [] ತೃಪ್ತಿಕರ Satisfied [] ಕನಿಷ್ಠ Poor []

Please describe/ವಿವರಣೆ: ಎಲ್ಲ ದಾದಿಯರು ಉತ್ತಮ ಸೇವೆ ಮಾಡುತ್ತಾರೆ.

ಶಸ್ತ್ರ ಚಿಕಿತ್ಸಾ ವಿಭಾಗದ ಸೇವೆ Operation Theatre Service ಅತ್ಯುತ್ತಮ Excellent [checked] ಉತ್ತಮ Good [] ತೃಪ್ತಿಕರ Satisfied [] ಕನಿಷ್ಠ Poor []

Please describe/ವಿವರಣೆ: ಚಿಕಿತ್ಸೆ ಸುಧಿಸುತ್ತಾರೆ.

ಹೆರಿಗೆ ವಿಭಾಗದ ಸೇವೆ Labour Theatre Service ಅತ್ಯುತ್ತಮ Excellent [checked] ಉತ್ತಮ Good [] ತೃಪ್ತಿಕರ Satisfied [] ಕನಿಷ್ಠ Poor []

Please describe/ವಿವರಣೆ: ಉತ್ತಮವಾಗಿ ನಿರ್ವಹಿಸುತ್ತಾರೆ.

ಆಯಾಳ ಸೇವೆಯ ಬಗ್ಗೆ House Keeping Service ಅತ್ಯುತ್ತಮ Excellent [checked] ಉತ್ತಮ Good [] ತೃಪ್ತಿಕರ Satisfied [] ಕನಿಷ್ಠ Poor []

Please describe/ವಿವರಣೆ: ಉತ್ತಮವಾಗಿ ಮಾಡುತ್ತಾರೆ.

ಇನ್ಶೂರೆನ್ಸ್ ವಿಭಾಗದ ಸೇವೆ Insurance Department Service ಅತ್ಯುತ್ತಮ Excellent [] ಉತ್ತಮ Good [checked] ತೃಪ್ತಿಕರ Satisfied [] ಕನಿಷ್ಠ Poor []

Please describe/ವಿವರಣೆ: ಚಿಕಿತ್ಸೆ ಮಾಡುತ್ತಾರೆ.

ಸ್ವಾಗತ ಕೇಂದ್ರದ ಸೇವೆ Reception Counter Service ಅತ್ಯುತ್ತಮ Excellent [checked] ಉತ್ತಮ Good [] ತೃಪ್ತಿಕರ Satisfied [] ಕನಿಷ್ಠ Poor []

Please describe/ವಿವರಣೆ: ತುಂಬಾ ಚಿಕ್ಕಿಯಾಗಿ ಸ್ವಾಗತಿಸುತ್ತಾರೆ.

ಸಾರ್ವಜನಿಕ ಸಂಪರ್ಕ ಅಧಿಕಾರಿ Public Relationship Officer ಅತ್ಯುತ್ತಮ Excellent [checked] ಉತ್ತಮ Good [] ತೃಪ್ತಿಕರ Satisfied [] ಕನಿಷ್ಠ Poor []

Please Describe/ವಿವರಣೆ: ಚಿಕಿತ್ಸೆ ಸುಧಿಸುತ್ತಾರೆ.

ಔಷಧ ವಿಭಾಗದ ಸೇವೆ Pharmacy Service ಅತ್ಯುತ್ತಮ Excellent [checked] ಉತ್ತಮ Good [] ತೃಪ್ತಿಕರ Satisfied [] ಕನಿಷ್ಠ Poor []

ರಕ್ತ/ಮಲ/ಮೂತ್ರ ಪರೀಕ್ಷಾ ಕೇಂದ್ರದ ಸೇವೆ

Laboratory Service

ಅತ್ಯುತ್ತಮ ಉತ್ತಮ ತೃಪ್ತಿಕರ ಕನಿಷ್ಠ

Please describe/ವಿವರಣೆ:

ಉತ್ತಮವಾಗಿ ಸಹಕರಿಸುತ್ತಾರೆ

ಸ್ಯಾನ್ರಿಂಗ್ ಸೇವೆ
USG Service

ಅತ್ಯುತ್ತಮ ಉತ್ತಮ ತೃಪ್ತಿಕರ ಕನಿಷ್ಠ

Please describe/ವಿವರಣೆ:

ಉತ್ತಮವಾಗಿ ಸಹಕರಿಸುತ್ತಾರೆ

ಎಕ್ಸ್-ರೇ ವಿಭಾಗದ ಸೇವೆ
X-Ray Service

ಅತ್ಯುತ್ತಮ ಉತ್ತಮ ತೃಪ್ತಿಕರ ಕನಿಷ್ಠ

Please describe/ವಿವರಣೆ:

ತುಂಬಾ ಉತ್ತಮವಾಗಿ ಮಾಡುತ್ತಾರೆ

ಸಿ.ಟಿ ಸ್ಯಾನ್ರಿಂಗ್ ಸೇವೆ
C.T Scanning Service

ಅತ್ಯುತ್ತಮ ಉತ್ತಮ ತೃಪ್ತಿಕರ ಕನಿಷ್ಠ

Please describe/ವಿವರಣೆ:

ಇ.ಸಿ.ಜಿ ವಿಭಾಗದ ಸೇವೆ
ECG Service

ಅತ್ಯುತ್ತಮ ಉತ್ತಮ ತೃಪ್ತಿಕರ ಕನಿಷ್ಠ

Please describe/ವಿವರಣೆ:

ಬೆಗನೆ ಮಾಡುತ್ತಾರೆ

ಭೌತಚಿಕಿತ್ಸಾ ವಿಭಾಗದ ಸೇವೆ
Physiotherapy Service

ಅತ್ಯುತ್ತಮ ಉತ್ತಮ ತೃಪ್ತಿಕರ ಕನಿಷ್ಠ

Please describe/ವಿವರಣೆ:

ಒಟ್ಟಾರೆ ಅನುಭವ
Overall Experience

ಅತ್ಯುತ್ತಮ ಉತ್ತಮ ತೃಪ್ತಿಕರ ಕನಿಷ್ಠ

Please describe/ವಿವರಣೆ:

ಬೆಗನೆ ಇನ್ನಿತರ ಸೇವೆಗಳ ಬಗ್ಗೆ / Other Services

ಕುಡಿಯುವ ನೀರು/Drinking Water

ಅತ್ಯುತ್ತಮ ಉತ್ತಮ ತೃಪ್ತಿಕರ ಕನಿಷ್ಠ

Please describe/ವಿವರಣೆ:

Fan, AC, Lights, Water Facilities
ಫ್ಯಾನ್, ಎಸಿ, ಲೈಟ್ ವ್ಯವಸ್ಥೆ

ಅತ್ಯುತ್ತಮ ಉತ್ತಮ ತೃಪ್ತಿಕರ ಕನಿಷ್ಠ

Please describe/ವಿವರಣೆ:

ಉತ್ತಮವಾಗಿದೆ

ಶುಚಿತ್ವ/Cleanliness

ಅತ್ಯುತ್ತಮ ಉತ್ತಮ ತೃಪ್ತಿಕರ ಕನಿಷ್ಠ

Please describe/ವಿವರಣೆ:

ತುಂಬಾ ಚೆನ್ನಾಗಿ ಮಾಡುತ್ತಾರೆ

ಕ್ಯಾಂಟೀನ್/Canteen

ಅತ್ಯುತ್ತಮ ಉತ್ತಮ ತೃಪ್ತಿಕರ ಕನಿಷ್ಠ

Please describe/ವಿವರಣೆ:

ಉತ್ತಮವಾಗಿದೆ

ಆಂಬ್ಯುಲೆನ್ಸ್/Ambulance

ಅತ್ಯುತ್ತಮ ಉತ್ತಮ ತೃಪ್ತಿಕರ ಕನಿಷ್ಠ

Please describe/ವಿವರಣೆ:

ಬೆಗನೆ ಸಂದಿಸುತ್ತಾರೆ

ಸಿಬ್ಬಂದಿಯ ಸೇವೆ ತೃಪ್ತಿಕರವಾಗಿದ್ದರೆ ಆ ಸಿಬ್ಬಂದಿಯ ಹೆಸರು & ಸೇವೆಯನ್ನು ನಮೂದಿಸಿ :

ಎಲ್ಲಾ ಸಿಬ್ಬಂದಿಯವರು ಚೆನ್ನಾಗಿ ಸೇವೆ ಮಾಡುತ್ತಾರೆ

ಸಿಬ್ಬಂದಿಯ ಸೇವೆ ತೃಪ್ತಿಕರವಾಗಿದ್ದರೆ ಆ ಸಿಬ್ಬಂದಿಯ ಹೆಸರು & ಸೇವೆಯನ್ನು ನಮೂದಿಸಿ :

ನಿ

ಇನ್ನಿತರ ವಿಷಯಗಳು/ಸಲಹೆಗಳು (ಇದ್ದರೆ) General Remarks/Suggetions (If any) :

ಎಲ್ಲಾ ಸೌಕರ್ಯವನ್ನು ಉತ್ತಮವಾಗಿ ನೀಡುತ್ತಾರೆ

ನಿಮ್ಮ ಸ್ನೇಹಿತರು ಮತ್ತು ಕುಟುಂಬದವರಿಗೆ ನಮ್ಮ ಆಸ್ಪತ್ರೆಯನ್ನು ಶಿಫಾರಸ್ಸು ಮಾಡುವಿರಾ

We you recommend our hospital to your friends and family

Yes/ಹೌದು

No/ಇಲ್ಲ

ಅನಿಸಿಕೆಗಳು
Comments

ಆಸ್ಪತ್ರೆಯ ಎಲ್ಲಾ ಸೌಕರ್ಯವನ್ನು ತುಂಬಾ ಚೆನ್ನಾಗಿ ಖಂಡಿತವಾಗಿಯೂ ಸೌಕರ್ಯವೂ ಉತ್ತಮವಾಗಿಯೂ ನೀಡುತ್ತಾರೆ

ಅನಿಸಿಕೆ/ಪ್ರತಿಕ್ರಿಯೆಗಳನ್ನು ನೀಡಿರುವವರು

Patient/ರೋಗಿ

Patient Relative/ರೋಗಿಯ ಕುಟುಂಬದವರು

Staff/ನಿರೀಕ್ಷಕರು

SHARE YOUR EXPERIENCE

ನಿಮ್ಮ ಅನುಭವಗಳನ್ನು ಹಂಚಿಕೊಳ್ಳಿ

OFFICE USE

IP No.:

OP No.:



SRI DHARMASTHALA MANJUNATHESHWARA HOSPITAL, UJIRE

ಒಳರೋಗಿ ಅನಿಸಿಕೆ ಪತ್ರ / IN PATIENT FEED BACK FORM

ರೋಗಿಯ ಹೆಸರು ಮತ್ತು ವಿಳಾಸ : Mr. Lokayya Shetty
Patient Name and Address

ದೂರವಾಣಿ ಸಂಖ್ಯೆ/Phone Number : [Redacted] ದಾಖಲಾದ ದಿನಾಂಕ/Admission Date 13/06/2022

ಎಸ್.ಡಿ.ಎಂ. ಆಸ್ಪತ್ರೆಯನ್ನು ಆಯ್ಕೆ ಮಾಡಿರುವುದಕ್ಕಾಗಿ ನಾವು ನಿಮಗೆ ಧನ್ಯವಾದ ಸಲ್ಲಿಸುತ್ತೇವೆ ನಿಮ್ಮ ಆಲೋಚನೆ/ಅಭಿಪ್ರಾಯಗಳು ನಮಗೆ ಉತ್ಕೃಷ್ಟ ಆರೋಗ್ಯ ಸೇವೆ ನೀಡಲು ಸಹಾಯವಾಗುತ್ತದೆ.

We thank you for choosing SDM Hospital, Your thoughts & comments are important to us to provide excellence in health care

ವೈದ್ಯರ ಸೇವೆಯ ಬಗ್ಗೆ
Consultation Doctors Service
ಅತ್ಯುತ್ತಮ ಉತ್ತಮ ತೃಪ್ತಿಕರ ಕನಿಷ್ಠ
Excellent Good Satisfied Poor

Please describe/ವಿವರಣೆ:

ರೋಗಕ್ಕೆ ಕೊಟ್ಟ ಚಿಕಿತ್ಸೆಯಿಂದ ಅನುಕೂಲ
Relief from the treatment
given to the disease
ಅತ್ಯುತ್ತಮ ಉತ್ತಮ ತೃಪ್ತಿಕರ ಕನಿಷ್ಠ
Excellent Good Satisfied Poor

Please describe/ವಿವರಣೆ:

ತುರ್ತು/ಅಪಘಾತ
Emergency/Casualty
ಅತ್ಯುತ್ತಮ ಉತ್ತಮ ತೃಪ್ತಿಕರ ಕನಿಷ್ಠ
Excellent Good Satisfied Poor

Please describe/ವಿವರಣೆ:

ದಾಡಿಯರ ಸೇವೆಯ ಬಗ್ಗೆ
Nursing Care Service
ಅತ್ಯುತ್ತಮ ಉತ್ತಮ ತೃಪ್ತಿಕರ ಕನಿಷ್ಠ
Excellent Good Satisfied Poor

Please describe/ವಿವರಣೆ:

ಶಸ್ತ್ರ ಚಿಕಿತ್ಸಾ ವಿಭಾಗದ ಸೇವೆ
Operation Theatre Service
ಅತ್ಯುತ್ತಮ ಉತ್ತಮ ತೃಪ್ತಿಕರ ಕನಿಷ್ಠ
Excellent Good Satisfied Poor

Please describe/ವಿವರಣೆ:

ಹೆರಿಗೆ ವಿಭಾಗದ ಸೇವೆ
Labour Theatre Service
ಅತ್ಯುತ್ತಮ ಉತ್ತಮ ತೃಪ್ತಿಕರ ಕನಿಷ್ಠ
Excellent Good Satisfied Poor

Please describe/ವಿವರಣೆ:

ಆಯಾಕಳ ಸೇವೆಯ ಬಗ್ಗೆ
House Keeping Service
ಅತ್ಯುತ್ತಮ ಉತ್ತಮ ತೃಪ್ತಿಕರ ಕನಿಷ್ಠ
Excellent Good Satisfied Poor

Please describe/ವಿವರಣೆ:

ಇನ್‌ಶೂರೆನ್ಸ್ ವಿಭಾಗದ ಸೇವೆ
Insurance Department Service
ಅತ್ಯುತ್ತಮ ಉತ್ತಮ ತೃಪ್ತಿಕರ ಕನಿಷ್ಠ
Excellent Good Satisfied Poor

Please describe/ವಿವರಣೆ:

ಸ್ವಾಗತ ಕೇಂದ್ರದ ಸೇವೆ
Reception Counter Service
ಅತ್ಯುತ್ತಮ ಉತ್ತಮ ತೃಪ್ತಿಕರ ಕನಿಷ್ಠ
Excellent Good Satisfied Poor

Please describe/ವಿವರಣೆ:

ಸಾರ್ವಜನಿಕ ಸಂಪರ್ಕ ಅಧಿಕಾರಿ
Public Relationship Officer
ಅತ್ಯುತ್ತಮ ಉತ್ತಮ ತೃಪ್ತಿಕರ ಕನಿಷ್ಠ
Excellent Good Satisfied Poor

Please Describe/ವಿವರಣೆ:

ಔಷಧ ವಿಭಾಗದ ಸೇವೆ
Pharmacy Service
ಅತ್ಯುತ್ತಮ ಉತ್ತಮ ತೃಪ್ತಿಕರ ಕನಿಷ್ಠ
Excellent Good Satisfied Poor

ರಕ್ತ/ಮಲ/ಮೂತ್ರ ಪರೀಕ್ಷಾ
ಕೇಂದ್ರದ ಸೇವೆ
Laboratory Service

ಅತ್ಯುತ್ತಮ ಉತ್ತಮ ತೃಪ್ತಿಕರ ಕನಿಷ್ಠ
Excellent Good Satisfied Poor

Please describe/ವಿವರಣೆ:

ಸ್ಯಾನಿಂಗ್ ಸೇವೆ
USG Service

ಅತ್ಯುತ್ತಮ ಉತ್ತಮ ತೃಪ್ತಿಕರ ಕನಿಷ್ಠ
Excellent Good Satisfied Poor

Please describe/ವಿವರಣೆ:

ಎಕ್ಸ್-ರೇ ವಿಭಾಗದ ಸೇವೆ
X-Ray Service

ಅತ್ಯುತ್ತಮ ಉತ್ತಮ ತೃಪ್ತಿಕರ ಕನಿಷ್ಠ
Excellent Good Satisfied Poor

Please describe/ವಿವರಣೆ:

ಸಿ.ಟಿ ಸ್ಯಾನಿಂಗ್ ಸೇವೆ
C.T Scanning Service

ಅತ್ಯುತ್ತಮ ಉತ್ತಮ ತೃಪ್ತಿಕರ ಕನಿಷ್ಠ
Excellent Good Satisfied Poor

Please describe/ವಿವರಣೆ:

ಇ.ಸಿ.ಬಿ ವಿಭಾಗದ ಸೇವೆ
ECG Service

ಅತ್ಯುತ್ತಮ ಉತ್ತಮ ತೃಪ್ತಿಕರ ಕನಿಷ್ಠ
Excellent Good Satisfied Poor

Please describe/ವಿವರಣೆ:

ಭೌತಚಿಕಿತ್ಸಾ ವಿಭಾಗದ ಸೇವೆ
Physiotherapy Service

ಅತ್ಯುತ್ತಮ ಉತ್ತಮ ತೃಪ್ತಿಕರ ಕನಿಷ್ಠ
Excellent Good Satisfied Poor

Please describe/ವಿವರಣೆ:

ಒಟ್ಟಾರೆ ಅನುಭವ
Overall Experience

ಅತ್ಯುತ್ತಮ ಉತ್ತಮ ತೃಪ್ತಿಕರ ಕನಿಷ್ಠ
Excellent Good Satisfied Poor

Please describe/ವಿವರಣೆ:

ಇತರ ಸೇವೆಗಳ ಬಗ್ಗೆ /Other Services

ಕುಡಿಯುವ ನೀರು/Drinking Water

ಅತ್ಯುತ್ತಮ ಉತ್ತಮ ತೃಪ್ತಿಕರ ಕನಿಷ್ಠ
Excellent Good Satisfied Poor

Please describe/ವಿವರಣೆ:

Fan, AC, Lights, Water Facilities
ಫ್ಯಾನ್, ಎಸಿ, ಲೈಟ್ ವ್ಯವಸ್ಥೆ

ಅತ್ಯುತ್ತಮ ಉತ್ತಮ ತೃಪ್ತಿಕರ ಕನಿಷ್ಠ
Excellent Good Satisfied Poor

Please describe/ವಿವರಣೆ:

ಶುಚಿತ್ವ/Cleanliness

ಅತ್ಯುತ್ತಮ ಉತ್ತಮ ತೃಪ್ತಿಕರ ಕನಿಷ್ಠ
Excellent Good Satisfied Poor

Please describe/ವಿವರಣೆ:

ಕ್ಯಾಂಟೀನ್/Canteen

ಅತ್ಯುತ್ತಮ ಉತ್ತಮ ತೃಪ್ತಿಕರ ಕನಿಷ್ಠ
Excellent Good Satisfied Poor

Please describe/ವಿವರಣೆ:

ಆಂಬ್ಯುಲೆನ್ಸ್/Ambulance

ಅತ್ಯುತ್ತಮ ಉತ್ತಮ ತೃಪ್ತಿಕರ ಕನಿಷ್ಠ
Excellent Good Satisfied Poor

Please describe/ವಿವರಣೆ:

ಸಿಬ್ಬಂದಿಯ ಸೇವೆ ತೃಪ್ತಿಕರವಾಗಿದ್ದರೆ ಆ ಸಿಬ್ಬಂದಿಯ ಹೆಸರು & ಸೇವೆಯನ್ನು ನಮೂದಿಸಿ :

..... *Everyone doing a great job and excellent work*

ಸಿಬ್ಬಂದಿಯ ಸೇವೆ ತೃಪ್ತಿಕರವಾಗಿದ್ದರೆ ಆ ಸಿಬ್ಬಂದಿಯ ಹೆಸರು & ಸೇವೆಯನ್ನು ನಮೂದಿಸಿ :

ಇನ್ನಿತರ ವಿಷಯಗಳು/ಸಲಹೆಗಳು (ಇದ್ದರೆ) General Remarks/Suggetions (If any) :

ನಿಮ್ಮ ಸ್ನೇಹಿತರು ಮತ್ತು ಕುಟುಂಬದವರಿಗೆ ನಮ್ಮ ಆಸ್ಪತ್ರೆಯನ್ನು ಶಿಪಾರಸ್ಸು ಮಾಡುವಿರಾ

We you recommend our hospital to your friends and family

Yes/ಹೌದು

No/ಇಲ್ಲ

ಅನಿಸಿಕೆಗಳು
Comments

Totally Excellent and satisfied.

ಅನಿಸಿಕೆ/ಪ್ರತಿಕ್ರಿಯೆಗಳನ್ನು ನೀಡಿದವರು

Patient/ರೋಗಿ

Patient Relative/ರೋಗಿಯ ಕುಟುಂಬದವರು

Staff/ಕಾರ್ಯದರ್ಶಿ

Other/ಇತರ

F94.

13/6/22

SHARE YOUR EXPERIENCE

ನಿಮ್ಮ ಅನುಭವಗಳನ್ನು ಹಂಚಿಕೊಳ್ಳಿ

OFFICE USE

IP No.:

OP No.:



SRI DHARMASTHALA MANJUNATHESHWARA HOSPITAL, UJIRE

ಒಳರೋಗಿ ಅನಿಸಿಕೆ ಪತ್ರ / IN PATIENT FEED BACK FORM

ರೋಗಿಯ ಹೆಸರು ಮತ್ತು ವಿಳಾಸ :

Patient Name and Address

B. Chella.

ದೂರವಾಣಿ ಸಂಖ್ಯೆ/Phone Number :

ದಾಖಲಾದ ದಿನಾಂಕ/Admission Date

ಎಸ್.ಡಿ.ಎಂ. ಆಸ್ಪತ್ರೆಯನ್ನು ಆಯ್ಕೆ ಮಾಡಿರುವುದಕ್ಕಾಗಿ ನಾವು ನಿಮಗೆ ಧನ್ಯವಾದ ಸಲ್ಲಿಸುತ್ತೇವೆ ನಿಮ್ಮ ಆಲೋಚನೆ/ಅಭಿಪ್ರಾಯಗಳು ನಮಗೆ ಉತ್ಕೃಷ್ಟ ಆರೋಗ್ಯ ಸೇವೆ ನೀಡಲು ಸಹಾಯವಾಗುತ್ತದೆ.

We thank you for choosing SDM Hospital, Your thoughts & comments are important to us to provide excellence in health care

ವೈದ್ಯರ ಸೇವೆಯ ಬಗ್ಗೆ

Consultation Doctors Service

ಅತ್ಯುತ್ತಮ
Excellentಉತ್ತಮ
Goodತೃಪ್ತಿಕರ
Satisfiedಕನಿಷ್ಠ
Poor

Please describe/ವಿವರಣೆ:

Shanthu

ರೋಗಕ್ಕೆ ಕೊಟ್ಟ ಚಿಕಿತ್ಸೆಯಿಂದ ಅನುಕೂಲ
Relief from the treatment
given to the disease

ಅತ್ಯುತ್ತಮ
Excellentಉತ್ತಮ
Goodತೃಪ್ತಿಕರ
Satisfiedಕನಿಷ್ಠ
Poor

Please describe/ವಿವರಣೆ:

Anu pama

ತುರ್ತು/ಅಪಘಾತ

Emergency/Casualty

ಅತ್ಯುತ್ತಮ
Excellentಉತ್ತಮ
Goodತೃಪ್ತಿಕರ
Satisfiedಕನಿಷ್ಠ
Poor

Please describe/ವಿವರಣೆ:

ದಾದಿಯರ ಸೇವೆಯ ಬಗ್ಗೆ
Nursing Care Service

ಅತ್ಯುತ್ತಮ
Excellentಉತ್ತಮ
Goodತೃಪ್ತಿಕರ
Satisfiedಕನಿಷ್ಠ
Poor

Please describe/ವಿವರಣೆ:

Shanthu

ಶಸ್ತ್ರ ಚಿಕಿತ್ಸಾ ವಿಭಾಗದ ಸೇವೆ
Operation Theatre Service

ಅತ್ಯುತ್ತಮ
Excellentಉತ್ತಮ
Goodತೃಪ್ತಿಕರ
Satisfiedಕನಿಷ್ಠ
Poor

Please describe/ವಿವರಣೆ:

ಹೆರಿಗೆ ವಿಭಾಗದ ಸೇವೆ
Labour Theatre Service

ಅತ್ಯುತ್ತಮ
Excellentಉತ್ತಮ
Goodತೃಪ್ತಿಕರ
Satisfiedಕನಿಷ್ಠ
Poor

Please describe/ವಿವರಣೆ:

ಆಯಾಗಳ ಸೇವೆಯ ಬಗ್ಗೆ
House Keeping Service

ಅತ್ಯುತ್ತಮ
Excellentಉತ್ತಮ
Goodತೃಪ್ತಿಕರ
Satisfiedಕನಿಷ್ಠ
Poor

Please describe/ವಿವರಣೆ:

ಇನ್‌ಶೂರೆನ್ಸ್ ವಿಭಾಗದ ಸೇವೆ
Insurance Department Service

ಅತ್ಯುತ್ತಮ
Excellentಉತ್ತಮ
Goodತೃಪ್ತಿಕರ
Satisfiedಕನಿಷ್ಠ
Poor

Please describe/ವಿವರಣೆ:

ಸ್ವಾಗತ ಕೇಂದ್ರದ ಸೇವೆ
Reception Counter Service

ಅತ್ಯುತ್ತಮ
Excellentಉತ್ತಮ
Goodತೃಪ್ತಿಕರ
Satisfiedಕನಿಷ್ಠ
Poor

Please describe/ವಿವರಣೆ:

ಸಾರ್ವಜನಿಕ ಸಂಪರ್ಕ ಅಧಿಕಾರಿ
Public Relationship Officer

ಅತ್ಯುತ್ತಮ
Excellentಉತ್ತಮ
Goodತೃಪ್ತಿಕರ
Satisfiedಕನಿಷ್ಠ
Poor

Please Describe/ವಿವರಣೆ:

ಔಷಧ ವಿಭಾಗದ ಸೇವೆ
Pharmacy Service

ಅತ್ಯುತ್ತಮ
Excellentಉತ್ತಮ
Goodತೃಪ್ತಿಕರ
Satisfiedಕನಿಷ್ಠ
Poor

ರಕ್ತ/ಮಲ/ಮೂತ್ರ ಪರೀಕ್ಷಾ ಕೇಂದ್ರದ ಸೇವೆ
Laboratory Service

ಅತ್ಯುತ್ತಮ ಉತ್ತಮ ತೃಪ್ತಿಕರ ಕನಿಷ್ಠ
Excellent Good Satisfied Poor

Please describe/ವಿವರಣೆ:

ಸ್ಯಾನಿಂಗ್ ಸೇವೆ
USG Service

ಅತ್ಯುತ್ತಮ ಉತ್ತಮ ತೃಪ್ತಿಕರ ಕನಿಷ್ಠ
Excellent Good Satisfied Poor

Please describe/ವಿವರಣೆ:

ಎಕ್ಸ್-ರೇ ವಿಭಾಗದ ಸೇವೆ
X-Ray Service

ಅತ್ಯುತ್ತಮ ಉತ್ತಮ ತೃಪ್ತಿಕರ ಕನಿಷ್ಠ
Excellent Good Satisfied Poor

Please describe/ವಿವರಣೆ:

ಸಿ.ಟಿ ಸ್ಯಾನಿಂಗ್ ಸೇವೆ
C.T Scanning Service

ಅತ್ಯುತ್ತಮ ಉತ್ತಮ ತೃಪ್ತಿಕರ ಕನಿಷ್ಠ
Excellent Good Satisfied Poor

Please describe/ವಿವರಣೆ:

ಇ.ಸಿ.ಜಿ ವಿಭಾಗದ ಸೇವೆ
ECG Service

ಅತ್ಯುತ್ತಮ ಉತ್ತಮ ತೃಪ್ತಿಕರ ಕನಿಷ್ಠ
Excellent Good Satisfied Poor

Please describe/ವಿವರಣೆ:

ಭೌತಚಿಕಿತ್ಸಾ ವಿಭಾಗದ ಸೇವೆ
Physiotherapy Service

ಅತ್ಯುತ್ತಮ ಉತ್ತಮ ತೃಪ್ತಿಕರ ಕನಿಷ್ಠ
Excellent Good Satisfied Poor

Please describe/ವಿವರಣೆ:

ಒಟ್ಟಾರೆ ಅನುಭವ
Overall Experience

ಅತ್ಯುತ್ತಮ ಉತ್ತಮ ತೃಪ್ತಿಕರ ಕನಿಷ್ಠ
Excellent Good Satisfied Poor

Please describe/ವಿವರಣೆ:

ಇತರ ಸೇವೆಗಳ ಬಗ್ಗೆ /Other Services

ಕುಡಿಯುವ ನೀರು/Drinking Water

ಅತ್ಯುತ್ತಮ ಉತ್ತಮ ತೃಪ್ತಿಕರ ಕನಿಷ್ಠ
Excellent Good Satisfied Poor

Please describe/ವಿವರಣೆ:

Fan, AC, Lights, Water Facilities
ಫ್ಯಾನ್, ಎಸಿ, ಲೈಟ್ ವ್ಯವಸ್ಥೆ

ಅತ್ಯುತ್ತಮ ಉತ್ತಮ ತೃಪ್ತಿಕರ ಕನಿಷ್ಠ
Excellent Good Satisfied Poor

Please describe/ವಿವರಣೆ:

ಶುಚಿತ್ವ/Cleanliness

ಅತ್ಯುತ್ತಮ ಉತ್ತಮ ತೃಪ್ತಿಕರ ಕನಿಷ್ಠ
Excellent Good Satisfied Poor

Please describe/ವಿವರಣೆ:

ಕ್ಯಾಂಟೀನ್ /Canteen

ಅತ್ಯುತ್ತಮ ಉತ್ತಮ ತೃಪ್ತಿಕರ ಕನಿಷ್ಠ
Excellent Good Satisfied Poor

Please describe/ವಿವರಣೆ:

ಆಂಬ್ಯುಲೆನ್ಸ್/Ambulance

ಅತ್ಯುತ್ತಮ ಉತ್ತಮ ತೃಪ್ತಿಕರ ಕನಿಷ್ಠ
Excellent Good Satisfied Poor

Please describe/ವಿವರಣೆ:

ಸಿಬ್ಬಂದಿಯ ಸೇವೆ ತೃಪ್ತಿಕರವಾಗಿದ್ದರೆ ಆ ಸಿಬ್ಬಂದಿಯ ಹೆಸರು & ಸೇವೆಯನ್ನು ನಮೂದಿಸಿ :

ಬಿ. ಶಾರ್ವತ್ಯ ಅತ್ಯುತ್ತಮ ಸೇವೆ ನೀಡಿದೆ ಮತ್ತು

ಸಿಬ್ಬಂದಿಯ ಸೇವೆ ತೃಪ್ತಿಕರವಾಗಿದ್ದರೆ ಆ ಸಿಬ್ಬಂದಿಯ ಹೆಸರು & ಸೇವೆಯನ್ನು ನಮೂದಿಸಿ :

ಇನ್ನಿತರ ವಿಷಯಗಳು/ಸಲಹೆಗಳು (ಇದ್ದರೆ) General Remarks/Suggetions (If any) :

ನಿಮ್ಮ ಸ್ನೇಹಿತರು ಮತ್ತು ಕುಟುಂಬದವರಿಗೆ ನಮ್ಮ ಆಸ್ಪತ್ರೆಯನ್ನು ಶಿಫಾರಸ್ಸು ಮಾಡುವಿರಾ
We you recommend our hospital to your friends and family

Yes/ಹೌದು No/ಇಲ್ಲ

ಅನಿಸಿಕೆಗಳು
Comments

ಎಲ್ಲರ ಒಂದಿಷ್ಟು ಕಷ್ಟವು

ಅನಿಸಿಕೆ/ಪತ್ರಿಕೆಯುಗಳನ್ನು ನೀಡಿದವರು

Patient/ರೋಗಿ

Patient Relative/ರೋಗಿಯ ಸಂಬಂಧಿ

Staff/ಸಿಬ್ಬಂದಿ